



ಆಯುಕ್ತರ ಕಛೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ, ನೃಪತುಂಗ ರಸ್ತೆ, ಬೆಂಗಳೂರು-1

ಸಂಖ್ಯೆ: ಸಿ3(7) ಪ್ರಾ.ಶಿ ವರ್ಗ/01/2013-14

ದಿನಾಂಕ: 04-06-2013

ಅಧಿಕೃತ ಜ್ಞಾಪನ

ವಿಷಯ:- ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ವೃಂದದ ವರ್ಗಾವಣೆಗಳನ್ನು ಗಣಕೀಕೃತ ಕೌನ್ಸಿಲಿಂಗ್ ಮೂಲಕ ಮಾಡುವ ಬಗ್ಗೆ ಮಾರ್ಗಸೂಚಿ.

ಉಲ್ಲೇಖ:-1.ಸರ್ಕಾರದ ಅಧಿಸೂಚನೆ ಸಂಖ್ಯೆ: ಸಂವ್ಯಾಶಾಇ 1 ಶಾಸನ 2007 ದಿ:01.09.2007

2.ಸರ್ಕಾರದ ಅಧಿಸೂಚನೆ ಸಂಖ್ಯೆ: ಇಡಿ 173 ಇಟಿಆರ್ 2007 ದಿ:15.10.2007

3.ಸರ್ಕಾರದ ಅಧಿಸೂಚನೆ ಸಂಖ್ಯೆ:ಇಡಿ 173 ಇಟಿಆರ್ 2007 ದಿ:14.11.2007

4.ಸರ್ಕಾರದ ಅಧಿಸೂಚನೆ ಸಂಖ್ಯೆ: ಇಡಿ 37 ಇಟಿಆರ್ 2009 ದಿ:23.04.2011.

5.ದಿನಾಂಕ:23.01.2012ರಂದು ನಡೆದ ಪ್ರಗತಿ ಪರಿಶೀಲನಾ ನಡವಳಿ ಸಂಖ್ಯೆ:

ಇ-ಆಡಳಿತ ವರ್ಗಾವಣೆ ತಂತ್ರಾಂಶ 01/2011-12 ದಿನಾಂಕ:27.01.2012.

6. ಏಕಕಡತದ ಸರ್ಕಾರದ ಆದೇಶ ದಿನಾಂಕ: 03.06.2013.

-*****-

ಉಲ್ಲೇಖ-1ರ ಸರ್ಕಾರದ ಅಧಿಸೂಚನೆಯಲ್ಲಿ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ಶಿಕ್ಷಕರ ವರ್ಗಾವಣೆ ನಿಯಂತ್ರಣ) ಅಧಿನಿಯಮ 2007 ಜಾರಿಗೆ ಬಂದಿರುತ್ತದೆ. ಇದರ ಅನ್ವಯ ಉಲ್ಲೇಖ-2ರ ಸರ್ಕಾರದ ಅಧಿಸೂಚನೆಯಲ್ಲಿ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ಶಿಕ್ಷಕರ ವರ್ಗಾವಣೆ ನಿಯಂತ್ರಣ) ನಿಯಮಗಳು 2007ನ್ನು ರೂಪಿಸಲಾಗಿದೆ. ಉಲ್ಲೇಖ-3ರ ಸರ್ಕಾರದ ಅಧಿಸೂಚನೆ ಸಂಖ್ಯೆ: ಇಡಿ.173.ಇಟಿಆರ್.2007 ದಿನಾಂಕ: 14.11.2007ರಲ್ಲಿ ಎ, ಬಿ, ಸಿ, ವಲಯದ ವರ್ಗೀಕರಣದ ಪ್ರದೇಶ ಹಾಗೂ ವ್ಯಾಪ್ತಿಯನ್ನು ಅಧಿಸೂಚಿಸಲಾಗಿದೆ. ಉಲ್ಲೇಖ-4ರಲ್ಲಿ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ಶಿಕ್ಷಕರ ವರ್ಗಾವಣೆ ನಿಯಂತ್ರಣ) ತಿದ್ದುಪಡಿ ನಿಯಮಗಳು 2011ನ್ನು ಹೊರಡಿಸಲಾಗಿದೆ.

ಮೇಲಿನ ಆದೇಶಗಳಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ವೃಂದದ ವರ್ಗಾವಣೆಗಳನ್ನು 2013 ರಲ್ಲಿ ಕೌನ್ಸಿಲಿಂಗ್ ಮೂಲಕ ನಡೆಸ ಬೇಕಾಗಿರುತ್ತದೆ. ವರ್ಗಾವಣೆ ಬಯಸುವವರು ಅರ್ಜಿಗಳನ್ನು On Line ಮೂಲಕ ಮಾತ್ರ ಸಲ್ಲಿಸಬೇಕಾಗಿರುತ್ತದೆ. ಖುದ್ದಾಗಿ ಅಥವಾ ಟಿಪಾಲು ಮೂಲಕ ಲಿಖಿತವಾಗಿ ಸಲ್ಲಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ ಮತ್ತು ಪರಿಗಣಿಸಲಾಗುವುದಿಲ್ಲ. ವರ್ಗಾವಣೆ ಪ್ರಕ್ರಿಯೆಗೆ ವೇಳಾಪಟ್ಟಿಯನ್ನು ಕೆಳಗಿನಂತೆ ನಿಗದಿಪಡಿಸಿದೆ.

ಕ್ರ.ಸಂ	ವಿವರ	ದಿನಾಂಕ	ಕ್ರಮ ವಹಿಸುವ ಅಧಿಕಾರಿಗಳು
1	ವರ್ಗಾವಣೆ ಬಯಸುವ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ವೃಂದದಿಂದ ಅರ್ಜಿಗಳನ್ನು ಕರೆಯಲು ಪ್ರಕಟಣೆ	05-06-2013	1.ಆಯುಕ್ತರ ಕಛೇರಿ, ಬೆಂಗಳೂರು 2.ಅಪರ ಆಯುಕ್ತರ ಕಛೇರಿ, ಧಾರವಾಡ 3.ಅಪರ ಆಯುಕ್ತರ ಕಛೇರಿ, ಗುಲ್ಬರ್ಗಾ 4.ಉಪನಿರ್ದೇಶಕರು [ಆಡಳಿತ] 5.ಕ್ಷೇತ್ರ ಶಿಕ್ಷಣಾಧಿಕಾರಿಗಳು
2	ವರ್ಗಾವಣೆ ಕೋರುವ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ವೃಂದ ಅಂತರ್ಜಾಲದ [on line] ಮೂಲಕ ಇಲಾಖೆ ನಿಗದಿತ ಪಡಿಸಿರುವ ನಮೂನೆಯಲ್ಲಿ ಅರ್ಜಿ ಸಲ್ಲಿಸುವ ಅವಧಿ	06-06-2013 ರಿಂದ 12-06-2013	ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ವೃಂದ
3	ಅರ್ಜಿ ಸಲ್ಲಿಸಿರುವ ಶಿಕ್ಷಕರು ಆಯಾ ಬ್ಲಾಕ್‌ನ ಕ್ಷೇತ್ರಶಿಕ್ಷಣಾಧಿಕಾರಿಗಳ ಕಛೇರಿಗೆ ಹಾಜರಾಗಿ ಅಗತ್ಯ ದಾಖಲೆಗಳನ್ನು ನೀಡಿ ವರ್ಗಾವಣೆ ಅರ್ಜಿ ಸಲ್ಲಿಸಿರುವುದಕ್ಕೆ ಸ್ವೀಕೃತಿ ಪಡೆಯಲು ನಿಗದಿಪಡಿಸಿದ ಅವಧಿ	06-06-2013 ರಿಂದ 13-06-2013	ವರ್ಗಾವಣೆ ಬಯಸಿ ಅರ್ಜಿ ಸಲ್ಲಿಸಿದ ಎಲ್ಲಾ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ವೃಂದ
4	ಕ್ಷೇತ್ರಶಿಕ್ಷಣಾಧಿಕಾರಿಗಳ ಹಂತದಲ್ಲಿ ಅಂತರ್ಜಾಲದ [on line] ಮೂಲಕ ಅರ್ಜಿಗಳ ಪರಿಶೀಲನೆ, ಮಾಹಿತಿ ದೃಢೀಕರಣ ಹಾಗೂ ಅರ್ಜಿ ಅನುಮೋದನೆಗೆ ನಿಗದಿ ಪಡಿಸಿದ ಅವಧಿ	06-06-2013 ರಿಂದ 13-06-2013	ಕ್ಷೇತ್ರಶಿಕ್ಷಣಾಧಿಕಾರಿಗಳು,
5	ಕ್ಷೇತ್ರಶಿಕ್ಷಣಾಧಿಕಾರಿಗಳು ಅಭ್ಯರ್ಥಿಗಳಿಂದ ಪಡೆದ ಆದ್ಯತೆಯ ಮೂಲ ಪ್ರಮಾಣ ಪತ್ರಗಳನ್ನು ಸಂಬಂಧಿಸಿದ ಉಪನಿರ್ದೇಶಕರಿಗೆ ಮುದ್ದಾಂ ಸಲ್ಲಿಸಬೇಕಾದ ದಿನಾಂಕ.	15-06-2013	ಕ್ಷೇತ್ರಶಿಕ್ಷಣಾಧಿಕಾರಿಗಳು ಜಿಲ್ಲಾ ಉಪನಿರ್ದೇಶಕರು [ಆಡಳಿತ]

6	ಉಪನಿರ್ದೇಶಕರು [ಆಡಳಿತ] ಕ್ಷೇತ್ರಶಿಕ್ಷಣಾಧಿಕಾರಿಗಳಿಂದ ಪಡೆದ ಆದ್ಯತೆಯ ಮೂಲ ಪ್ರಮಾಣ ಪತ್ರಗಳನ್ನು ಸಂಬಂಧಿಸಿದ ವರ್ಗಾವಣಾ ಪ್ರಾಧಿಕಾರಿಗಳಿಗೆ ಮುದ್ದಾಂ ಸಲ್ಲಿಸಬೇಕಾದ ದಿನಾಂಕ.	17-06-2013	ಉಪನಿರ್ದೇಶಕರು [ಆಡಳಿತ] ಕೇಂದ್ರ ಕಛೇರಿಗಳ ಮುಖ್ಯಸ್ಥರು
7	ಪರಸ್ಪರ ವರ್ಗಾವಣೆ ಬಯಸಿರುವ ಶಿಕ್ಷಕರ ತಾತ್ಕಾಲಿಕ ಪಟ್ಟಿ ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸುವುದು.	19-06-2013	1. ಜಿಲ್ಲಾ ಉಪನಿರ್ದೇಶಕರು (ಆಡಳಿತ) 2. ಆಯಾ ಆಯುಕ್ತಾಲಯದ ಜಂಟಿನಿರ್ದೇಶಕರು 3. ಸಹನಿರ್ದೇಶಕರು, ಮೈಸೂರು ವಿಭಾಗ 4. ಸಂಬಂಧಿಸಿದ ನಿರ್ದೇಶಕರು
8	ಕೋರಿಕೆ ವರ್ಗಾವಣೆಗೆ ಸಂಬಂಧಿಸಿದಂತೆ ತಾತ್ಕಾಲಿಕ ಆದ್ಯತಾ ಪಟ್ಟಿ ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸುವುದು	19-06-2013	1. ಜಿಲ್ಲಾ ಉಪನಿರ್ದೇಶಕರು (ಆಡಳಿತ) 2. ಆಯಾ ಆಯುಕ್ತಾಲಯದ ಜಂಟಿನಿರ್ದೇಶಕರು 3. ಸಹನಿರ್ದೇಶಕರು, ಮೈಸೂರು ವಿಭಾಗ 4. ಸಂಬಂಧಿಸಿದ ನಿರ್ದೇಶಕರು
9	ಕೋರಿಕೆ ವರ್ಗಾವಣೆಗೆ ಸಂಬಂಧಿಸಿದಂತೆ ತಾತ್ಕಾಲಿಕ ಆದ್ಯತಾ ಪಟ್ಟಿಗೆ ಆಕ್ಷೇಪಣೆಗಳನ್ನು ಕ್ಷೇತ್ರಶಿಕ್ಷಣಾಧಿಕಾರಿಗಳು ರವರಿಗೆ ಸಲ್ಲಿಸಲು ನಿಗದಿಪಡಿಸಿದ ಅವಧಿ	20-06-2013 ರಿಂದ 21-06-2013	ಸಂಬಂಧಿಸಿದ ಶಿಕ್ಷಕರು
	ಪರಸ್ಪರ ವರ್ಗಾವಣೆಗೆ ಸಂಬಂಧಿಸಿದಂತೆ ತಾತ್ಕಾಲಿಕ ಆದ್ಯತಾ ಪಟ್ಟಿಗೆ ಆಕ್ಷೇಪಣೆಗಳನ್ನು ಕ್ಷೇತ್ರಶಿಕ್ಷಣಾಧಿಕಾರಿಗಳು ರವರಿಗೆ ಸಲ್ಲಿಸಲು ನಿಗದಿಪಡಿಸಿದ ಅವಧಿ	20-06-2013 ರಿಂದ 21-06-2013	ಸಂಬಂಧಿಸಿದ ಶಿಕ್ಷಕರು
10	ಕ್ಷೇತ್ರಶಿಕ್ಷಣಾಧಿಕಾರಿಗಳು ಆಕ್ಷೇಪಣೆಗಳನ್ನು ಪರಿಶೀಲಿಸಿ ಉಪನಿರ್ದೇಶಕರು (ಆಡಳಿತ) ಇವರಿಗೆ ಮುದ್ದಾಂ ಸಲ್ಲಿಸುವ ದಿನಾಂಕ	24-06-2013	ಕ್ಷೇತ್ರಶಿಕ್ಷಣಾಧಿಕಾರಿಗಳು
11	ಕ್ಷೇತ್ರಶಿಕ್ಷಣಾಧಿಕಾರಿಗಳಿಂದ ಬಂದ ಆಕ್ಷೇಪಣೆಗಳನ್ನು ಜಿಲ್ಲಾ ಉಪನಿರ್ದೇಶಕರು (ಆಡಳಿತ) ಅಪ್‌ಡೇಟ್ ಮಾಡಿ ವರ್ಗಾವಣಾ ಪ್ರಾಧಿಕಾರಕ್ಕೆ ಮುದ್ದಾಂ ಸಲ್ಲಿಸುವ ದಿನಾಂಕ	26-06-2013	ಜಿಲ್ಲಾ ಉಪನಿರ್ದೇಶಕರು (ಆಡಳಿತ)
12	1. ಕೋರಿಕೆ ವರ್ಗಾವಣೆಗೆ ಸಂಬಂಧಿಸಿದಂತೆ ಅಂತಿಮ ಆದ್ಯತಾ ಪಟ್ಟಿ ಪ್ರಕಟಣೆ 2. ಪರಸ್ಪರ ವರ್ಗಾವಣೆ ಅಂತಿಮ ಪಟ್ಟಿ ಪ್ರಕಟಣೆ 3. ಖಾಲಿ ಹುದ್ದೆಗಳ ಅಂತಿಮ ಪಟ್ಟಿ ಪ್ರಕಟಣೆ (ಸೂಚನಾ ಫಲಕ/ಇಲಾಖಾ ವೆಬ್‌ಸೈಟ್‌ನಲ್ಲಿ)	28-06-2013	1. ಜಿಲ್ಲಾ ಉಪನಿರ್ದೇಶಕರು (ಆಡಳಿತ) 2. ಆಯಾ ಆಯುಕ್ತಾಲಯದ ಜಂಟಿನಿರ್ದೇಶಕರು 3. ಸಹನಿರ್ದೇಶಕರು, ಮೈಸೂರು ವಿಭಾಗ 4. ಸಂಬಂಧಿಸಿದ ನಿರ್ದೇಶಕರು
13	1. ಪರಸ್ಪರ ವರ್ಗಾವಣೆಗೆ ಕೌನ್ಸಿಲಿಂಗ್‌ಗೆ ಪ್ರಾಥಮಿಕ ಶಾಲಾ ಶಿಕ್ಷಕರ ವೃಂದ 2. ಪರಸ್ಪರ ವರ್ಗಾವಣೆಗೆ ಕೌನ್ಸಿಲಿಂಗ್‌ಗೆ ಪ್ರೌಢಶಾಲಾ ಶಿಕ್ಷಕರ ವೃಂದ	29-06-2013 & 30-06-2013 01-07-2013	ಸಂಬಂಧಿಸಿದ ಶಿಕ್ಷಕರ ವೃಂದ ಉಪ ನಿರ್ದೇಶಕರು (ಆಡಳಿತ) ಪ್ರಾಧಿಕಾರಿಗಳು 1. ಆಯುಕ್ತರ ಕಛೇರಿ, ಬೆಂಗಳೂರು 2. ಅಪರ ಆಯುಕ್ತರ ಕಛೇರಿ, ಧಾರವಾಡ 3. ಅಪರ ಆಯುಕ್ತರ ಕಛೇರಿ, ಗುಲ್ಬರ್ಗಾ
14	ಪ್ರಾಥಮಿಕ ಶಾಲಾ ಶಿಕ್ಷಕರ ವೃಂದದವರಿಗೆ ಘಟಕದೊಳಗಿನ ಕೋರಿಕೆ ವರ್ಗಾವಣೆಗಳಿಗೆ ಕೌನ್ಸಿಲಿಂಗ್	02-07-2013 ರಿಂದ 04-07-2013	ಜಿಲ್ಲಾ ಉಪನಿರ್ದೇಶಕರು (ಆಡಳಿತ)
15	ಪ್ರೌಢಶಾಲಾ ಶಿಕ್ಷಕರ ವೃಂದದವರಿಗೆ ಘಟಕದೊಳಗಿನ ಕೋರಿಕೆ ವರ್ಗಾವಣೆಗಳಿಗೆ ಕೌನ್ಸಿಲಿಂಗ್	02-07-2013 ರಿಂದ 04-07-2013	1. ಆಯಾ ಆಯುಕ್ತಾಲಯದ ಜಂಟಿನಿರ್ದೇಶಕರು 2. ಸಹನಿರ್ದೇಶಕರು, ಮೈಸೂರು ವಿಭಾಗ
16	ಪ್ರಾಥಮಿಕ ಶಾಲಾ ಶಿಕ್ಷಕರ ವೃಂದದವರಿಗೆ ಘಟಕದ ಹೊರಗಿನ ಕೋರಿಕೆ ವರ್ಗಾವಣೆಗಳಿಗೆ ಕೌನ್ಸಿಲಿಂಗ್	06-07-2013 ರಿಂದ 17-07-2013	ಸಂಬಂಧಿಸಿದ ನಿರ್ದೇಶಕರು
17	ಪ್ರೌಢಶಾಲಾ ಶಿಕ್ಷಕರ ವೃಂದದವರಿಗೆ ಘಟಕದ ಹೊರಗಿನ ಕೋರಿಕೆ ವರ್ಗಾವಣೆಗಳಿಗೆ ಕೌನ್ಸಿಲಿಂಗ್	18-07-2013 ರಿಂದ 22-07-2013	ಸಂಬಂಧಿಸಿದ ನಿರ್ದೇಶಕರು

2013ನೇ /ಜೂನ್ ಮತ್ತು ಜುಲೈ ಮಾಹೆಯಲ್ಲಿ ನಡೆಯುವ ಸಾಮಾನ್ಯ ವರ್ಗಾವಣೆಗೆ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ವೃಂದದ ಅಂತರ್ಜಾಲದ [On Line] ಮೂಲಕ ಅರ್ಜಿಗಳನ್ನು ಸಲ್ಲಿಸುವ/ಪರಿಶೀಲಿಸುವ ವಿಧಾನವನ್ನು ಈ ಕೆಳಗೆ ಪ್ರಾರಾಧಲ್ಲಿ ನೀಡಲಾಗಿದೆ.

ವರ್ಗಾವಣಾ ಅರ್ಜಿಗಳು:- ಸರ್ಕಾರದ ಅಧಿಸೂಚನೆ ಸಂಖ್ಯೆ:ಇಡಿ 173 ಇಟಿಆರ್ 2007 ದಿನಾಂಕ: 15.10.2007 ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ಶಿಕ್ಷಕರ ವರ್ಗಾವಣೆ ನಿಯಂತ್ರಣ) ನಿಯಮಗಳು 2007ರ ನಿಯಮ 6 ರಂತೆ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು ಹಾಗೂ ತತ್ಸಮಾನ ವೃಂದಕ್ಕೆ ಸಂಬಂಧಪಟ್ಟ ವರ್ಗಾವಣೆ ಅರ್ಜಿಗಳನ್ನು [1. ಜ್ಯೇಷ್ಠತಾ ಘಟಕದ ಒಳಗೆ/ಘಟಕದ ಹೊರಗೆ, 2. ಪರಸ್ಪರ] ನಿರ್ದಿಷ್ಟ ಪಡಿಸಿರುವ ಎರಡು ಅರ್ಜಿ ನಮೂನೆಗಳನ್ನು ಇಲಾಖೆಯ ವೆಬ್‌ಸೈಟ್ www.schooleducation.kar.nic.in ನಲ್ಲಿ ಪ್ರಕಟಿಸಲಾಗಿದೆ.

A. 2013 ನೇ ಸಾಲಿಗೆ ಅರ್ಜಿ ಸಲ್ಲಿಸುವ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ವೃಂದದವರಿಗೆ ಸೂಚನೆಗಳು

01 ಪರಸ್ಪರ ವರ್ಗಾವಣೆಗೆ On Line ನಲ್ಲಿ ಅರ್ಜಿ ಸಲ್ಲಿಸುವ ಕ್ರಮ ಮತ್ತು ಅರ್ಹತೆ:- ಪರಸ್ಪರ ವರ್ಗಾವಣೆಗೆ ಅರ್ಜಿ ಸಲ್ಲಿಸುವವರು

ಸಹ ನಿಗದಿಪಡಿಸಿರುವ ಕೊನೆಯ ದಿನಾಂಕದ ಒಳಗೆ On Line ನಲ್ಲಿ ಅರ್ಜಿ ಭರ್ತಿ ಮಾಡಬೇಕು.

- ✓ ಖಾಯಂ ಪೂರ್ವ ಸೇವಾ ಅವಧಿಯು ಘೋಷಣೆಯಾಗಿರಬೇಕು.
- ✓ ವರ್ಗಾವಣೆ ನಿಯಮ 15ರಡಿಯಲ್ಲಿ ಬಿಡುಗಡೆಯಾಗಿ ಸದರಿ ಶಾಲೆಗೆ ಬಂದ ಶಿಕ್ಷಕರು ಕನಿಷ್ಠ 3 ವರ್ಷ ಸೇವಾವಧಿ ಪೂರ್ಣಗೊಳಿಸಿರಬೇಕು.
- ✓ ಪರಸ್ಪರ ವರ್ಗಾವಣೆ ಬಯಸುವ ಇಬ್ಬರೂ ಶಿಕ್ಷಕರ ವೃಂದ ಮತ್ತು ವಿಷಯಗಳ ಹೊಂದಾಣಿಕೆ ಇರಬೇಕು.
- ✓ ಒಂದೇ ಕ್ಲಸ್ಟರ್ [ಸಮೂಹ] ವ್ಯಾಪ್ತಿಯಲ್ಲಿ ಪರಸ್ಪರ ವರ್ಗಾವಣೆ ಪ್ರಕರಣ ಪರಿಗಣಿಸಲಾಗುವುದಿಲ್ಲ.
- ✓ ಪರಸ್ಪರ ವರ್ಗಾವಣೆ ಬಯಸುವ ಇಬ್ಬರೂ ಶಿಕ್ಷಕರಿಗೆ ಒಂದೇ ವರ್ಗಾವಣೆ ಅರ್ಜಿ ಇರುತ್ತದೆ. ಪರಸ್ಪರ ವರ್ಗಾವಣೆ ಬಯಸುವ ಶಿಕ್ಷಕರು ಪರಸ್ಪರ ವಿಚಾರ ವಿನಿಮಯ ಮಾಡಿಕೊಂಡು ಅಂತರ್ಜಾಲದಲ್ಲಿ ಯಾರು ಕ್ರಮ ಸಂಖ್ಯೆ 1 ರಲ್ಲಿ ವೈಯಕ್ತಿಕ ಮಾಹಿತಿ ಭರ್ತಿ ಮಾಡಬೇಕೆಂದು ನಿರ್ದರಿಸಿಕೊಂಡು ಅವರ ವೈಯಕ್ತಿಕ ಮಾಹಿತಿಯನ್ನು ಕ್ರಮ ಸಂಖ್ಯೆ 1 ರಲ್ಲಿ ಭರ್ತಿ ಮಾಡುವುದು. ತದನಂತರ ಕ್ರಮ ಸಂಖ್ಯೆ 1 ರ ಶಿಕ್ಷಕರ ಅರ್ಜಿ ಸಂಖ್ಯೆಯನ್ನೇ ಬಳಸಿಕೊಂಡು ಕ್ರಮ ಸಂಖ್ಯೆ 2 ರಲ್ಲಿ ಸಂಬಂಧಿಸಿದ ಎರಡನೇ ಶಿಕ್ಷಕರು ಅವರ ವೈಯಕ್ತಿಕ ಮಾಹಿತಿಯನ್ನು ಭರ್ತಿ ಮಾಡುವುದು. ಹೀಗೆ ಭರ್ತಿ ಮಾಡಿದ ಮಾಹಿತಿಯನ್ನು ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಗೆ ಖುದ್ದಾಗಿ ಭೇಟಿ ನೀಡಿ ಅವರ ಅರ್ಜಿಯ ಮಾಹಿತಿ ಸರಿಯಾಗಿರುವುದನ್ನು ಖಚಿತಪಡಿಸಿಕೊಂಡು ಸ್ವೀಕೃತಿಯನ್ನು ಪಡೆಯುವುದು.
- ✓ ಪರಸ್ಪರ ವರ್ಗಾವಣೆ ಬಯಸುವ ಶಿಕ್ಷಕರು ಕೇವಲ ಒಬ್ಬರೊಂದಿಗೆ ಮಾತ್ರ ಪರಸ್ಪರ ವರ್ಗಾವಣಾ ಅರ್ಜಿ ಸಲ್ಲಿಸಬೇಕು. ಒಂದು ವೇಳೆ ಒಂದಕ್ಕಿಂತ ಹೆಚ್ಚು ಜನರೊಂದಿಗೆ ಪರಸ್ಪರ ವರ್ಗಾವಣೆಗೆ ಅರ್ಜಿ ಸಲ್ಲಿಸಿದಲ್ಲಿ ಅಂತಹ ಶಿಕ್ಷಕರ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
- ✓ ಪರಸ್ಪರ ವರ್ಗಾವಣೆ ಕೋರಿರುವ ಶಿಕ್ಷಕರು ನಿಗದಿತ ದಿನಾಂಕದಂದು ವರ್ಗಾವಣೆ ಅರ್ಜಿಯ ಕ್ರಮ ಸಂಖ್ಯೆ 1 ರ ಶಿಕ್ಷಕರ ವರ್ಗಾವಣೆ ಪ್ರಾಧಿಕಾರದ ಬಳಿ ಇಬ್ಬರೂ ಕೌನ್ಸಿಲಿಂಗ್‌ಗೆ ಹಾಜರಾಗಿ ವರ್ಗಾವಣಾ ಆದೇಶ ಪಡೆಯುವುದು.
- ✓ ಸರ್ವ ಶಿಕ್ಷಣ ಅಭಿಯಾನ ಯೋಜನೆ ಅಡಿಯಲ್ಲಿ ನೇಮಕವಾಗಿರುವ ಟಿ.ಜಿ.ಟಿ.ಗಳನ್ನು ಅದೇ ಯೋಜನೆ ಅಡಿಯಲ್ಲಿ ನೇಮಕಗೊಂಡಿರುವ ಟಿ.ಜಿ.ಟಿ.ಗಳೊಂದಿಗೆ ಪರಸ್ಪರ ವರ್ಗಾವಣೆ ಮಾಡುವುದು.
- ✓ ಇದೇ ರೀತಿ ಸರ್ವ ಶಿಕ್ಷಣ ಅಭಿಯಾನ ಯೋಜನೆಯ ಪ್ರಾಥಮಿಕ ಶಾಲಾ ಶಿಕ್ಷಕರು ಅದೇ ವಿಷಯದ ಸರ್ವ ಶಿಕ್ಷಣ ಅಭಿಯಾನ ಯೋಜನೆ ಶಿಕ್ಷಕರೊಂದಿಗೆ ಪರಸ್ಪರ ವರ್ಗಾವಣೆಗೆ ಅರ್ಜಿ ಸಲ್ಲಿಸಬಹುದು.
- ✓ ಸರ್ವ ಶಿಕ್ಷಣ ಅಭಿಯಾನ ಯೋಜನೆಯಡಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರಾಥಮಿಕ ಶಾಲಾ ಶಿಕ್ಷಕರ ಮತ್ತು ಟಿ.ಜಿ.ಟಿ.ಗಳ ಮೂಲ ವೇತನಕ್ಕಿಂತ ಕಡಿಮೆ ಅಥವಾ ಸಮಾನವಾದ ಮೂಲ ವೇತನ ಪಡೆಯುತ್ತಿರುವ ರಾಜ್ಯ ವಲಯದ ಶಿಕ್ಷಕರು ಪರಸ್ಪರ ವರ್ಗಾವಣೆಗೆ ಅರ್ಜಿ ಸಲ್ಲಿಸಿದಲ್ಲಿ ಪರಿಗಣಿಸಲಾಗುವುದು.
- ✓ ಹೆಚ್ಚುವರಿಯಾಗಿರುವ ಶಿಕ್ಷಕರು ಪರಸ್ಪರ ವರ್ಗಾವಣೆಗೆ ಅರ್ಜಿ ಸಲ್ಲಿಸಿದಲ್ಲಿ ಪರಿಗಣಿಸಲಾಗುವುದಿಲ್ಲ.
- ✓ ಅರ್ಜಿ ಸಲ್ಲಿಸಿದ ಎರಡು ದಿನಗಳ ಒಳಗಾಗಿ ಅಯಾ ಉಪನಿರ್ದೇಶಕರ ಕಛೇರಿಗಳಿಗೆ ಸೇವಾ ಮಾಹಿತಿ ಪರಿಶೀಲನೆಗೆ ಖುದ್ದಾಗಿ ಹಾಜರಾಗತಕ್ಕದ್ದು.

02. ಕೋರಿಕೆ ವರ್ಗಾವಣೆಗೆ On Line ನಲ್ಲಿ ಅರ್ಜಿ ಸಲ್ಲಿಸುವುದು:- ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರು ಕೋರಿಕೆ ಮೇಲೆ ವರ್ಗಾವಣೆಗೆ ಅರ್ಜಿ ಸಲ್ಲಿಸುವುದಾದಲ್ಲಿ ನಿಗದಿಪಡಿಸಿರುವ ಕೊನೆಯ ದಿನಾಂಕದ

ಒಳಗೆ On Line ನಲ್ಲಿ ಮಾತ್ರ ಅರ್ಜಿಯನ್ನು ಭರ್ತಿ ಮಾಡಬೇಕು. ಮತ್ತು ಅರ್ಜಿ ಸಲ್ಲಿಸಿದ ಎರಡು ದಿನಗಳ ಒಳಗಾಗಿ ಉಪನಿರ್ದೇಶಕರ ಕಛೇರಿಗೆ ಸೇವಾ ಮಾಹಿತಿ ಪರಿಶೀಲನೆಗೆ ಖುದ್ದಾಗಿ ಹಾಜರಾಗಿ ಸ್ವೀಕೃತಿ ಪಡೆಯತಕ್ಕದ್ದು.

- ✓ ಖಾಯಂ ಪೂರ್ವ ಸೇವಾ ಅವಧಿ ಪೂರೈಸಿದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು ಕೋರಿಕೆ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.

- ✓ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ಶಿಕ್ಷಕರ ವರ್ಗಾವಣೆ ನಿಯಂತ್ರಣ) ನಿಯಮಗಳು 2007,ರ 15ನೇ ನಿಯಮದಡಿಯಲ್ಲಿ ಬಿಡುಗಡೆಯಾದಂತೆ ಅರ್ಜಿದಾರರು, ಮುಂದಿನ ಮೂರು ವರ್ಷಗಳ ಅವಧಿಯವರೆಗೆ ವರ್ಗಾವಣೆಗೆ ಸಂಬಂಧಿಸಿದಂತೆ 11ನೇ ನಿಯಮದಡಿಯಲ್ಲಿ ಕಾನ್ಸಿಲಿಂಗ್‌ಗೆ ಅರ್ಹರಾಗಿರತಕ್ಕದ್ದಲ್ಲ.
- ✓ ಒಂದು ಜೇಷ್ಠತಾ ಘಟಕದಿಂದ ಮತ್ತೊಂದು ಜೇಷ್ಠತಾ ಘಟಕಕ್ಕೆ ವರ್ಗಾವಣೆ ಬಯಸಿರುವ ಶಿಕ್ಷಕರು 04.05.2005ರಂದು ಇರುವಂತೆ 5 ವರ್ಷಗಳಿಗಿಂತ ಕಡಿಮೆ ಇಲ್ಲದ ಸೇವೆಯನ್ನು ಪೂರ್ಣಗೊಳಿಸಿರಬೇಕು. ಆದರೆ, ವಿವಾಹಿತ ಶಿಕ್ಷಕರ ಗಂಡ/ಹೆಂಡತಿ ಪ್ರಸ್ತುತ ಜೇಷ್ಠತಾ ಘಟಕದಲ್ಲಿ 3 ವರ್ಷಗಳಿಗಿಂತ ಕಡಿಮೆ ಇಲ್ಲದಂತೆ ಸೇವೆ ಸಲ್ಲಿಸಿರುವವರು, ವಿಧವಾ ಶಿಕ್ಷಕರು, ಅಂಗವಿಕಲ ಶಿಕ್ಷಕರು, ಸೈನಿಕ ಪ್ರಕರಣದಡಿ ಬರುವ ಶಿಕ್ಷಕರು, ಶಿಕ್ಷಕರು ಅಥವಾ ಅವರ / ಅವಳ ಗಂಡ / ಹೆಂಡತಿ ಅಥವಾ ಮಕ್ಕಳು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದಲ್ಲಿ ಅಂಥಹವರ ವರ್ಗಾವಣೆಗೆ ಅವಕಾಶವಿದೆ.

03. ಆದ್ಯತೆ ಬಯಸಿ ಅರ್ಜಿ ಸಲ್ಲಿಸುವವರು:- ಆದ್ಯತೆ ಬಯಸಿ ಅರ್ಜಿ ಸಲ್ಲಿಸುವವರು, ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ಶಿಕ್ಷಕರ ವರ್ಗಾವಣೆ ನಿಯಂತ್ರಣ) ಅಧಿನಿಯಮ 2007 ರ ಅನ್ವಯ ಹಾಗೂ ಅದರಡಿಯಲ್ಲಿ ರೂಪಿಸಲಾಗಿರುವ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ಶಿಕ್ಷಕರ ವರ್ಗಾವಣೆ ನಿಯಂತ್ರಣ) ನಿಯಮಗಳು 2007, ಹಾಗೂ ತಿದ್ದುಪಡಿ ನಿಯಮಗಳು 2011 ರಂತೆ ಪ್ರಮಾಣ ಪತ್ರಗಳನ್ನು ಸಂಬಂಧಿಸಿದ ಸಕ್ಷಮ ಪ್ರಾಧಿಕಾರದಿಂದ ಪಡೆದು ಅರ್ಜಿ ಸಲ್ಲಿಸತಕ್ಕದ್ದು, ಮತ್ತು ಮೂಲ ಪ್ರಮಾಣ ಪತ್ರಗಳನ್ನು ಪರಿಶೀಲನೆಗೆ ಸಂಬಂಧಿಸಿದ ಕ್ಷೇತ್ರಶಿಕ್ಷಣಾಧಿಕಾರಿಗಳಿಗೆ ನೀಡತಕ್ಕದ್ದು. ಆದ್ಯತಾ ಪ್ರಕರಣಗಳ ವಿವರ ಕೆಳಗಿನಂತಿರುತ್ತದೆ.

- ✓ **ಅತ್ಯಂತ ತೀವ್ರ ಖಾಯಿಲೆಯ ಪ್ರಕರಣಗಳು:-** ಅತ್ಯಂತ ತೀವ್ರತರವಾದ ಕಾಯಿಲೆಯ ಪ್ರಕರಣಗಳಲ್ಲಿ ಅಧಿನಿಯಮದ 6 [2] [4] ರಲ್ಲಿ ಸೂಚಿಸಿದಂತೆ ಶಿಕ್ಷಕರು ಅಥವಾ ಅವರ / ಅವಳ ಗಂಡ / ಹೆಂಡತಿ ಅಥವಾ ಮಕ್ಕಳು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದಲ್ಲಿ ನಿಯಮಾನುಸಾರ ಜಿಲ್ಲಾ ವೈದ್ಯಕೀಯ ಮಂಡಳಿಯಿಂದ ಪಡೆದ ಪ್ರಮಾಣ ಪತ್ರವನ್ನು ಹಾಜರುಪಡಿಸುವುದು. ಸುಳ್ಳು ಪ್ರಮಾಣಪತ್ರಗಳನ್ನು ಸಲ್ಲಿಸಿದಲ್ಲಿ ಯಾವುದೇ ಸೂಚನೆ ನೀಡದೇ ಶಿಸ್ತಿನ ಕ್ರಮ ಜರುಗಿಸಲಾಗುವುದು.
- ✓ **ದೈಹಿಕ ಅಂಗವಿಕಲ ಪ್ರಕರಣಗಳು:-** ದೈಹಿಕ ಅಂಗವಿಕಲ ಪ್ರಕರಣಗಳಿಗೆ ಸಂಬಂಧಿಸಿದಂತೆ ಜಿಲ್ಲಾ ಶಸ್ತ್ರ ವೈದ್ಯರಿಂದ ಪ್ರಮಾಣೀಕರಿಸಲಾದಂತೆ ಶೇ.40% ಕ್ಕಿಂತ ಹೆಚ್ಚಿನ ಅಂಗವಿಕಲತೆ ಇರುವ ಬಗ್ಗೆ ಸಕ್ಷಮ ಪ್ರಾಧಿಕಾರದಿಂದ ಪಡೆದ ಪ್ರಮಾಣ ಪತ್ರವನ್ನು ಹಾಜರುಪಡಿಸುವುದು. ಸುಳ್ಳು ಪ್ರಮಾಣಪತ್ರಗಳನ್ನು ಸಲ್ಲಿಸಿದಲ್ಲಿ ಯಾವುದೇ ಸೂಚನೆ ನೀಡದೇ ಶಿಸ್ತಿನ ಕ್ರಮ ಜರುಗಿಸಲಾಗುವುದು.
- ✓ **ವಿಧವಾ ಶಿಕ್ಷಕರ ಪ್ರಕರಣಗಳು:-** ಪತಿಯ ಮರಣ ಪ್ರಮಾಣ ಪತ್ರ ಅಥವಾ ಇತರೆ ಯಾವುದಾದರೂ ಒಂದು ದಾಖಲೆಯನ್ನು ಹಾಜರುಪಡಿಸುವುದು.
- ✓ **ಸೈನಿಕ ಪ್ರಕರಣಗಳು:-** ಭಾರತೀಯ ರಕ್ಷಣಾ ಪಡೆ/ಅರೆ ಮಿಲಿಟರಿ ಪಡೆಗಳಲ್ಲಿ (ಕೇಂದ್ರ ಗೃಹ ಮಂತ್ರಾಲಯವು ಕರೆಯುವ ಯಾವುದೇ ಹೆಸರಿನ ಸೈನಿಕರು) ಕಾರ್ಯನಿರ್ವಹಿಸುತ್ತಿರುವ/ಮೃತರಾಗಿರುವ ಅವಲಂಬಿತರಿಗೆ ಒಂದು ಸಲದ ಕ್ರಮವಾಗಿ/ನಿವೃತ್ತರಾಗಿರುವ ಅವಲಂಬಿತರಿಗೆ ಒಂದು ಸಲದ ಕ್ರಮವಾಗಿ/ಶಾಶ್ವತ ಅಂಗವಿಕಲ ಸೈನಿಕರ ಪತಿ ಅಥವಾ ಪತ್ನಿ ರವರು, ಸಕ್ಷಮ ಪ್ರಾಧಿಕಾರದಿಂದ ಪಡೆದ ಪ್ರಮಾಣ ಪತ್ರವನ್ನು ಹಾಜರುಪಡಿಸುವುದು.
- ✓ **ವಿವಾಹಿತ ಶಿಕ್ಷಕರ ಪ್ರಕರಣ:-** ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ಶಿಕ್ಷಕರ ವರ್ಗಾವಣೆ ನಿಯಂತ್ರಣ), ನಿಯಮಗಳು 2007ರ ನಿಯಮ 7 (1) (ಡಿ) ರಲ್ಲಿ ತಿಳಿಸಿರುವಂತೆ ಅಧಿನಿಯಮದ 6ನೇ ಪ್ರಕರಣದ (2) ಉಪ ಪ್ರಕರಣದ (1)ನೇ ಖಂಡದ ಪ್ರಕಾರ ಅಗತ್ಯ ಪ್ರಮಾಣ ಪತ್ರ ಸಲ್ಲಿಸಿ ವಿವಾಹಿತ ಶಿಕ್ಷಕರ ಪ್ರಕರಣದಡಿ ಆದ್ಯತೆ ಕೋರತಕ್ಕದ್ದು.
- ✓ **ಇತರೆ ಶಿಕ್ಷಕಿಯರು**
- ✓ **ಮನ್ನಣೆ ಪಡೆದ ರಾಜ್ಯ ಸರ್ಕಾರಿ ನೌಕರರ ಸಂಸ್ಥೆಗಳ ಚುನಾಯಿತ ಪದಾಧಿಕಾರಿಗಳು:-** ರಾಜ್ಯ ಸರ್ಕಾರದಿಂದ ಮನ್ನಣೆ ಪಡೆದ ಕರ್ನಾಟಕ ರಾಜ್ಯ ಸರ್ಕಾರಿ ಶಿಕ್ಷಕರ ಸಂಘ ಅಥವಾ ಕರ್ನಾಟಕ ಸರ್ಕಾರಿ ನೌಕರರ ಸಂಘದ ಚುನಾಯಿತ ಪದಾಧಿಕಾರಿಯಾಗಿದ್ದಲ್ಲಿ ಸಂಘದವರಿಂದ ಪ್ರಮಾಣೀಕರಿಸಿರುವ ಪ್ರಮಾಣ ಪತ್ರಗಳನ್ನು ಪಡೆದು. ಹಾಜರುಪಡಿಸುವುದು. ನಾಮ ನಿರ್ದೇಶನ ಮಾಡಿಕೊಂಡ ಪದಾಧಿಕಾರಿಗಳು ಈ ಸೌಲಭ್ಯಕ್ಕೆ ಅರ್ಹರಿರುವುದಿಲ್ಲ.
- ✓ **ಇತರೆ ಶಿಕ್ಷಕರು**

04. ಆದ್ಯತಾ ಪಟ್ಟಿ ಸಿದ್ಧತೆ:

ಆದ್ಯತಾ ಪಟ್ಟಿಯನ್ನು ಕೆಳಕಂಡ ಆದ್ಯತಾ ಕ್ರಮದಲ್ಲಿ ಸಿದ್ಧಪಡಿಸಲಾಗುತ್ತದೆ.

- ✓ ಅತ್ಯಂತ ತೀವ್ರ ಖಾಯಿಲೆಯ ಶಿಕ್ಷಕರ ಪ್ರಕರಣಗಳು.
- ✓ ದೈಹಿಕ ಅಂಗವಿಕಲ ಶಿಕ್ಷಕರ ಪ್ರಕರಣಗಳು.
- ✓ ವಿಧವೆ ಶಿಕ್ಷಕಿಯರ ಪ್ರಕರಣಗಳು.
- ✓ ಸೈನಿಕರ ಪ್ರಕರಣಗಳು.
- ✓ ವಿವಾಹಿತ ಶಿಕ್ಷಕರ ಪ್ರಕರಣಗಳು.
- ✓ ಇತರೆ ಶಿಕ್ಷಕಿಯರು.

✓ ಮನ್ನಣೆ ಪಡೆದ ರಾಜ್ಯ ಸರ್ಕಾರಿ ನೌಕರರ ಸಂಸ್ಥೆಗಳ ಚುನಾಯಿತ ಪದಾಧಿಕಾರಿಗಳು.

✓ ಇತರ ಶಿಕ್ಷಕರು.

05. ಪರಸ್ಪರ ವರ್ಗಾವಣೆ ಪ್ರಕರಣಗಳು, ತೀವ್ರ ಖಾಯಿಲೆಯ ಶಿಕ್ಷಕರ ಪ್ರಕರಣಗಳು, ದೈಹಿಕ ಅಂಗವಿಕಲ ಶಿಕ್ಷಕರ ಪ್ರಕರಣಗಳು, ವಿಧವಾ ಶಿಕ್ಷಕಿಯರ ಪ್ರಕರಣಗಳು, ಸೈನಿಕರ ಪ್ರಕರಣಗಳು ಮತ್ತು ರಾಜ್ಯ ಸರ್ಕಾರದಿಂದ ಮನ್ನಣೆ ಪಡೆದ ಶಿಕ್ಷಕರ ನೌಕರರ ಸಂಘಗಳಿಗೆ ಚುನಾಯಿತರಾದ ಪ್ರತಿನಿಧಿಗಳ ಪ್ರಕರಣಗಳನ್ನು ಹೊರತುಪಡಿಸಿ ಘಟಕದ ಒಳಗಿನ ವರ್ಗಾವಣೆಗಳ ಸಂಖ್ಯೆ ಶೇ.5 ಮತ್ತು ಘಟಕದ ಹೊರಗಿನ ವರ್ಗಾವಣೆಗಳ ಸಂಖ್ಯೆ ಶೇ.1ನ್ನು ಮೀರಬಾರದು.

06. ಸಾಮಾನ್ಯ ಮಾಹಿತಿ

✓ ಇಲಾಖಾ ವೆಬ್ ಸೈಟ್‌ನಲ್ಲಿ ಮಾಹಿತಿ:- ವರ್ಗಾವಣಾ ವೇಳಾ ಪಟ್ಟಿಯಂತೆ ನಿಗದಿತ ಅವಧಿಯಲ್ಲಿ ಎಲ್ಲಾ ಕಾರ್ಯಗಳನ್ನು ನಿಯಮಾನುಸಾರ ನಡೆಸಬೇಕಾಗಿದ್ದು, ವರ್ಗಾವಣೆ ಬಗ್ಗೆ ಕಾಲಕಾಲಕ್ಕೆ ಹೆಚ್ಚಿನ ಮಾಹಿತಿ ಇತ್ಯಾದಿ ವಿಷಯದ ಬಗ್ಗೆ ಅಧಿಸೂಚನೆ/ಆದೇಶ/ಸುತ್ತೋಲೆಗಳನ್ನು ಹೊರಡಿಸಿದಲ್ಲಿ ಈ ಮಾಹಿತಿಯನ್ನು ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು. ಆದ್ದರಿಂದ ಸಂಬಂಧಿಸಿದ ಶಿಕ್ಷಕರು ಪ್ರತಿದಿನ ಇಲಾಖಾ Web Site ನೋಡಿ ಮಾಹಿತಿ ಪಡೆದುಕೊಳ್ಳಲು ತಿಳಿಸಿದೆ.

✓ ಆದ್ಯತಾ ಪಟ್ಟಿಗೆ ಆಕ್ಷೇಪಣೆಗಳು: ಆದ್ಯತಾ ಪಟ್ಟಿಗೆ ಆಕ್ಷೇಪಣೆಗಳೇನಾದರೂ ಇದ್ದಲ್ಲಿ ಅದನ್ನು ಸಮರ್ಥಿಸುವ ದಾಖಲೆಗಳೊಂದಿಗೆ ನಿಗದಿತ ಅವಧಿಯೊಳಗೆ ಸಂಬಂಧಿಸಿದ ಬ್ಲಾಕ್‌ನ ಕ್ಷೇತ್ರಶಿಕ್ಷಣಾಧಿಕಾರಿಗಳಿಗೆ ಸಲ್ಲಿಸತಕ್ಕದ್ದು. ವಿಳಂಬವಾಗಿ ಸಲ್ಲಿಸಿದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ.

B. ಜಿಲ್ಲಾ ಉಪ ನಿರ್ದೇಶಕರು (ಆಡಳಿತ) ಮತ್ತು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆಗಳು

07. ವರ್ಗಾವಣೆ ಅರ್ಜಿಗಳ ಪರಿಶೀಲನೆ:- ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ವೃಂದದವರು ಅಂತರ್ಜಾಲದ [On

Line] ಮೂಲಕ ಸಲ್ಲಿಸಿದ ವರ್ಗಾವಣೆ ಅರ್ಜಿಗಳಲ್ಲಿನ ಸೇವಾ ವಿವರಗಳು [ಹೆಸರು, ಜನ್ಮ ದಿನಾಂಕ, ಪದನಾಮ, ಶಾಲಾ, ಕಾಲೇಜು, ಕಚೇರಿ ವಿಳಾಸ, ಪ್ರಸ್ತುತ ವೃಂದದಲ್ಲಿ ಸಲ್ಲಿಸಿರುವ ಸೇವಾ ವಿವರ, ಬಯಸಿರುವ ಆದ್ಯತೆ, ಇತ್ಯಾದಿ] ಸರಿಯಿದೆಯೇ ಎಂಬುದನ್ನು ಸಂಬಂಧಿಸಿದ ಕ್ಷೇತ್ರಶಿಕ್ಷಣಾಧಿಕಾರಿಗಳು ಪರಿಶೀಲಿಸತಕ್ಕದ್ದು ಮತ್ತು ಅಭ್ಯರ್ಥಿ ಸಮ್ಮುಖದಲ್ಲಿ ಪ್ರಮಾಣೀಕರಿಸತಕ್ಕದ್ದು.

08 ಪರಸ್ಪರ ವರ್ಗಾವಣೆಗೆ ಅರ್ಜಿಗಳ ಪರಿಶೀಲನೆ:- ಪರಸ್ಪರ ವರ್ಗಾವಣೆಗೆ ಸಲ್ಲಿಸಿರುವ ಒಂದೇ ಅರ್ಜಿಯನ್ನು ಸಂಬಂಧಿಸಿದ ಕ್ಷೇತ್ರಶಿಕ್ಷಣಾಧಿಕಾರಿಗಳು ಶಿಕ್ಷಕರು-1 ಮತ್ತು ಶಿಕ್ಷಕರು-2ರ ಮಾಹಿತಿ ಸರಿ ಇದೆ ಎಂಬುದನ್ನು ಪರಿಶೀಲಿಸಿ ಸರಿ ಇದ್ದಲ್ಲಿ ಅನುಮೋದನೆ ನೀಡತಕ್ಕದ್ದು. ಇಬ್ಬರು ಅಧಿಕಾರಿಗಳು ಒಂದೇ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರೆ ಶಿಕ್ಷಕರು-1ರ ಮಾಹಿತಿ ಸರಿ ಇದೆ ಎಂಬುದನ್ನು ಪರಿಶೀಲಿಸಿ ಅನುಮೋದನೆ ನೀಡತಕ್ಕದ್ದು. ಮತ್ತು ಶಿಕ್ಷಕರು-2ರ ಮಾಹಿತಿ ಸರಿ ಇದೆ ಎಂಬುದನ್ನು ಸಹ ಪರಿಶೀಲಿಸಿ ಅನುಮೋದನೆ ನೀಡತಕ್ಕದ್ದು.

09. ಆಯಾ ವೃಂದದಲ್ಲಿ ಸಲ್ಲಿಸಿದ ಸೇವೆಯ ವೆಯೆಟೀಜ್ ಬಗ್ಗೆ ಪರಿಶೀಲನೆ:- ಸರ್ಕಾರದ ಅಧಿಸೂಚನೆ ಸಂಖ್ಯೆ: ಇಡಿ 173 ಇಟಿಆರ್ 2007 ದಿನಾಂಕ: 14.11.2007 ರಲ್ಲಿ ಅಧಿಸೂಚಿಸಲಾಗಿರುವ ಅನುಸಾರ ಎ, ಬಿ, ಸಿ ವಲಯಗಳ ಪ್ರಕಾರ ಮತ್ತು ಸರ್ಕಾರದ ಅಧಿಸೂಚನೆ ಸಂಖ್ಯೆ ಇಡಿ 37 ಇಟಿಆರ್ 2009, ದಿನಾಂಕ: 23.04.2011ರಲ್ಲಿ ನಿಯಮ 7 (2)ಕ್ಕೆ ಪ್ರತಿಯೋಜಿಸಿರುವಂತೆ ಪ್ರಸ್ತುತ ವೃಂದದಲ್ಲಿನ ಎಲ್ಲಾ ಸ್ಥಳಗಳಲ್ಲಿ ಸಲ್ಲಿಸಿರುವ ಸೇವೆಯನ್ನು ಅರ್ಜಿ ಸಲ್ಲಿಸುವ ದಿನಾಂಕದವರೆಗೆ ಸರಿಯಾಗಿ ದಾಖಲು ಮಾಡಿದ್ದಾರೆಯೇ ಎಂಬ ಬಗ್ಗೆಯೂ ಸಹ ಸಂಬಂಧಿಸಿದ ಕ್ಷೇತ್ರಶಿಕ್ಷಣಾಧಿಕಾರಿಗಳು On Line ನಲ್ಲಿ ಪರಿಶೀಲಿಸಿ ಪ್ರಮಾಣೀಕರಿಸತಕ್ಕದ್ದು.

10 ವರ್ಗಾವಣೆ ಅರ್ಜಿಗಳ ಅನುಮೋದನೆ:- ಇಲಾಖೆಯ On Line ನಲ್ಲಿ ದಾಖಲಾದ ಅರ್ಜಿಗಳನ್ನು ಪ್ರತಿದಿನ ಸಂಬಂಧಿಸಿದ ಕ್ಷೇತ್ರಶಿಕ್ಷಣಾಧಿಕಾರಿಗಳು ಅವರಿಗೆ ನೀಡಿದ user ID ಮತ್ತು password ಗಳನ್ನು ಉಪಯೋಗಿಸಿ On Lineಗೆ ಪ್ರವೇಶ ಪಡೆದು ಅರ್ಜಿ ಸಲ್ಲಿಸಿರುವವರ ಸಮ್ಮುಖದಲ್ಲಿ ದಾಖಲೆಗಳ ಆಧಾರದ ಮೇಲೆ ಪರಿಶೀಲಿಸಬೇಕು. ಮಾಹಿತಿಗಳು ಸರಿ ಇವೆ ಎಂದು ಖಚಿತವಾದ ನಂತರ ಅಥವಾ ತಿದ್ದುಪಡಿ ಮಾಡಿದ ನಂತರ ಅರ್ಜಿಯನ್ನು ಅನುಮೋದಿಸಿ, ಅನುಮೋದಿತ ಅರ್ಜಿಯ ಪ್ರತಿಯನ್ನು ಮುದ್ರಿಸಿ ಸಹಿ ಮತ್ತು ಸೀಲು ಹಾಕಿ ದೃಢೀಕರಿಸಿ ಒಂದು ಪ್ರತಿಯನ್ನು ಸಂಬಂಧಿಸಿದ ಕ್ಷೇತ್ರಶಿಕ್ಷಣಾಧಿಕಾರಿಗಳು ಕಛೇರಿಯಲ್ಲಿ ರಕ್ಷಾ ಕಡತದಲ್ಲಿಡುವುದು. (ಆದ್ಯತೆಗೆ ಸಂಬಂಧಿಸಿದ ದಾಖಲೆಗಳ ಫೋಟೋ ಪ್ರತಿಯೊಂದಿಗೆ) ಹಾಗೂ ಅರ್ಜಿದಾರರಿಗೆ ಒಂದು ಪ್ರತಿಯನ್ನು ದೃಢೀಕರಿಸಿ ನೀಡುವುದು.

11 ಆದ್ಯತಾ ಪ್ರಮಾಣ ಪತ್ರಗಳ ಪರಿಶೀಲನೆ:- ಆದ್ಯತೆ ಬಯಸಿ ಅರ್ಜಿ ಸಲ್ಲಿಸಿರುವ ಅಧಿಕಾರಿಗಳ ಅರ್ಜಿಗಳನ್ನು ಸಕ್ಷಮ ಪ್ರಾಧಿಕಾರ ನೀಡಿರುವ ಮೂಲ ಪ್ರಮಾಣ ಪತ್ರಗಳೊಂದಿಗೆ ಪರಿಶೀಲಿಸಿ ಆದ್ಯತೆಗೆ ಅರ್ಹವಿದ್ದಲ್ಲಿ ಮಾತ್ರ ಆದ್ಯತೆಗೆ ಪರಿಗಣಿಸತಕ್ಕದ್ದು. ಇಲ್ಲವಾದಲ್ಲಿ ಇತರೆ ಶಿಕ್ಷಕಿ, ಅಥವಾ ಇತರೆ ಶಿಕ್ಷಕರ ಪ್ರಕರಣಗಳಲ್ಲಿ ಪರಿಗಣಿಸತಕ್ಕದ್ದು.

12 ಅರ್ಜಿ ಹಾಗೂ ಆದ್ಯತಾ ಪ್ರಮಾಣ ಪತ್ರಗಳನ್ನು ವರ್ಗಾವಣಾ ಪ್ರಾಧಿಕಾರಕ್ಕೆ ಸಲ್ಲಿಸುವುದು:- ಉಪನಿರ್ದೇಶಕರು [ಆಡಳಿತ] ಅಭ್ಯರ್ಥಿಗಳ ಅರ್ಜಿ ಮತ್ತು ಆದ್ಯತೆಯ ಮೂಲ ಪ್ರಮಾಣ ಪತ್ರಗಳನ್ನು ಕ್ರೋಡೀಕರಿಸಿ ಕ್ರೋಡೀಕೃತ ಪಟ್ಟಿಯೊಂದಿಗೆ ಸಂಬಂಧಿಸಿದ ವರ್ಗಾವಣಾ ಪ್ರಾಧಿಕಾರಕ್ಕೆ ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ಸಲ್ಲಿಸತಕ್ಕದ್ದು.

13 ಆದ್ಯತಾ ಪಟ್ಟಿಗೆ ಆಕ್ಷೇಪಣೆಗಳು:- ಆದ್ಯತಾ ಪಟ್ಟಿಗೆ ಆಕ್ಷೇಪಣೆಗಳೇನಾದರೂ ಬಂದಲ್ಲಿ ಸಮರ್ಥಿಸುವ ದಾಖಲೆಗಳೊಂದಿಗೆ ಪರಿಶೀಲಿಸಿ ಕೂಡಿಕತ ಮಾಹಿತಿಯನ್ನು ಸೂಕ್ತ ಷರಾ ಹಾಗೂ ದಾಖಲೆಗಳೊಂದಿಗೆ ಸಂಬಂಧಿಸಿದ ಕ್ಷೇತ್ರಶಿಕ್ಷಣಾಧಿಕಾರಿಗಳು ನಿಗದಿತ

ದಿನಾಂಕದೊಳಗೆ ಜಿಲ್ಲಾ ಉಪನಿರ್ದೇಶಕರು (ಆಡಳಿತ) ಇವರಿಗೆ ಸಲ್ಲಿಸುವುದು ಹಾಗೂ ಜಿಲ್ಲಾ ಉಪನಿರ್ದೇಶಕರು (ಆಡಳಿತ) ಇವರು ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ವರ್ಗಾವಣಾ ಪ್ರಾಧಿಕಾರಕ್ಕೆ ಸಲ್ಲಿಸತಕ್ಕದ್ದು. ಯಾವುದೇ ಆಕ್ಷೇಪಣೆಗಳು ಇಲ್ಲದಿದ್ದಲ್ಲಿ ಶೂನ್ಯ ವರದಿಯನ್ನು ಸಲ್ಲಿಸತಕ್ಕದ್ದು.

- 14 **ಸಹಾಯವಾಣಿ:-** ಪ್ರಸಕ್ತ ಸಾಲಿನ ವರ್ಗಾವಣೆಗೆ ಸಂಬಂಧಿಸಿದಂತೆ, ಶಿಕ್ಷಕರಿಗೆ ಮಾಹಿತಿಯನ್ನು ನೀಡಲು ಉಪನಿರ್ದೇಶಕರ ಕಛೇರಿಗಳಲ್ಲಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಗಳಲ್ಲಿ ಸಹಾಯವಾಣಿಯನ್ನು ಸ್ಥಾಪಿಸುವುದು ಹಾಗೂ ಸಹಾಯವಾಣಿಯಲ್ಲಿ ವಿಷಯವನ್ನರಿತ ಜವಾಬ್ದಾರಿಯುತ ಅಧಿಕಾರಿಗಳು/ನೌಕರರು ಉಪಸ್ಥಿತರಿದ್ದು, ಅಧ್ಯಾಪಕರ ಸಂದೇಹ ನಿವಾರಿಸುವುದು.
- 15 **ಇಲಾಖಾ ವೆಬ್ ಸೈಟ್‌ನಲ್ಲಿ ಮಾಹಿತಿ:-** ವರ್ಗಾವಣಾ ವೇಳಾ ಪಟ್ಟಿಯಂತೆ ನಿಗದಿತ ಅವಧಿಯಲ್ಲಿ ಎಲ್ಲಾ ಕಾರ್ಯಗಳನ್ನು ನಿಯಮಾನುಸಾರ ನಡೆಸಬೇಕಾಗಿದ್ದು, ವರ್ಗಾವಣೆ ಬಗ್ಗೆ ಕಾಲಕಾಲಕ್ಕೆ ಹೆಚ್ಚಿನ ಮಾಹಿತಿ ಇತ್ಯಾದಿ ವಿಷಯದ ಬಗ್ಗೆ ಅಧಿಸೂಚನೆ/ಆದೇಶ/ಸುತ್ತೋಲೆಗಳನ್ನು ಹೊರಡಿಸಿದಲ್ಲಿ ಈ ಮಾಹಿತಿಯನ್ನು ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು. ಆದ್ದರಿಂದ ಸಂಬಂಧಿಸಿದ ಅಧಿಕಾರಿಗಳು ಪ್ರತಿದಿನ ಇಲಾಖಾ Web Site www.schooleducation.kar.nic.in ಹಾಗೂ ಇ-ಮೇಲ್ ನೋಡಿ ಮಾಹಿತಿ ಪಡೆದುಕೊಂಡು ಅದರಂತೆ ಕ್ರಮವಹಿಸಲು ತಿಳಿಸಿದೆ.

(ಉಪಾಶಂಕರ್. ಎಸ್.ಆರ್)
ಆಯುಕ್ತರು
ಸಾರ್ವಜನಿಕ ಶಿಕ್ಷಣ ಇಲಾಖೆ,

ಗೆ,

ಸಾರ್ವಜನಿಕ ಶಿಕ್ಷಣ ಇಲಾಖೆಯ ಎಲ್ಲಾ ಜಿಲ್ಲಾ ಉಪನಿರ್ದೇಶಕರು (ಆಡಳಿತ) ರವರಿಗೆ ಮುಂದಿನ ಕ್ರಮಕ್ಕಾಗಿ

ಪ್ರತಿಯನ್ನು:-

- 01 ಸರ್ಕಾರದ ಕಾರ್ಯದರ್ಶಿಗಳು (ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ) ಶಿಕ್ಷಣ ಇಲಾಖೆ, ಬಹುಮಹಡಿಗಳ ಕಟ್ಟಡ, ಬೆಂಗಳೂರು-1 ಇವರಿಗೆ ಮಾಹಿತಿಗಾಗಿ ಸಲ್ಲಿಸಿದೆ.
- 02 ಆಪ್ತ ಕಾರ್ಯದರ್ಶಿಯವರು, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು, ಕರ್ನಾಟಕ ಸರ್ಕಾರ, ವಿಧಾನ ಸೌಧ, ಬೆಂಗಳೂರು ಇವರಿಗೆ ಮಾಹಿತಿಗಾಗಿ
- 03 ರಾಜ್ಯ ಯೋಜನಾ ನಿರ್ದೇಶಕರು, ಸರ್ವ ಶಿಕ್ಷಣ ಅಭಿಯಾನ/ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ರಾಜ್ಯ ಯೋಜನಾ ನಿರ್ದೇಶಕರ ಕಛೇರಿ ಬೆಂಗಳೂರು
- 04 ಅಪರ ಆಯುಕ್ತರು, ಸಾರ್ವಜನಿಕ ಶಿಕ್ಷಣ ಇಲಾಖೆ, ಗುಲಬರ್ಗಾ/ಧಾರವಾಡ
- 05 ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳವರಿಗೆ
- 06 ಸಾರ್ವಜನಿಕ ಶಿಕ್ಷಣ ಇಲಾಖೆಯ ಎಲ್ಲಾ ನಿರ್ದೇಶಕರುಗಳಿಗೆ
- 07 ಸಹ ನಿರ್ದೇಶಕರು-1 ಆಯುಕ್ತರ ಕಛೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಬೆಂಗಳೂರು.
- 08 ಸಾರ್ವಜನಿಕ ಶಿಕ್ಷಣ ಇಲಾಖೆಯ ಎಲ್ಲಾ ಸಹನಿರ್ದೇಶಕರು ಹಾಗೂ ಪದನಿಮಿತ್ತ ವಿಭಾಗೀಯ ಕಾರ್ಯದರ್ಶಿಗಳು
- 09 ಸಹ ನಿರ್ದೇಶಕರು, ಮಧ್ಯಾಹ್ನ ಉಪಹಾರ ಯೋಜನೆ, ಕೆ.ಜಿ.ರಸ್ತೆ, ಬೆಂಗಳೂರು
- 10 ಸಾರ್ವಜನಿಕ ಶಿಕ್ಷಣ ಇಲಾಖೆಯ ಎಲ್ಲಾ ಉಪನಿರ್ದೇಶಕರು (ಅಭಿವೃದ್ಧಿ) ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಲ್)
- 11 ರಾಜ್ಯದ ಎಲ್ಲಾ ತಾಲ್ಲೂಕ್ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳವರಿಗೆ